



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೧೬, ಆಗಸ್ಟ್, ೨೦೨೪(ಶ್ರಾವಣ, ೨೫ ಶಕವರ್ಷ, ೧೯೪೬) BENGALURU, FRIDAY, 16, AUGUST, 2024(SHRAVANA, 25, SHAKAVARSHA, 1946)	ನಂ. ೩೯೪ No. 394
------------------------	---	--------------------

DEPARTMENT OF PARLIAMENTARY AFFAIRS AND LEGISLATION SECRETARIAT NOTIFICATION

NO: DPAL 47 SHASANA 2024, BENGALURU, DATED:15.08.2024

The Karnataka Government Parks (Preservation) (Amendment) Bill, 2024 , 2024ರ ಆಗಸ್ಟ್ 15 ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 39 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 39 OF 2024

(First published in the Karnataka Gazette Extra-ordinary on the 16th day of August, 2024)

THE KARNATAKA GOVERNMENT PARKS (PRESERVATION) (AMENDMENT) ACT, 2024

(Received the assent of the Governor on the 15th day of August, 2024)

An Act, further to amend the Karnataka Government Parks (Preservation) Act, 1975.

Whereas, it is expedient further to amend the Karnataka Government Parks (Preservation) Act, 1975 (Karnataka Act 23 of 1975), for the purposes hereinafter appearing;

Be it enacted by the Karnataka State Legislature in the Seventy fifth year of the Republic of India, as follows:-

1. Short title and commencement.- (1) This Act may be called the Karnataka Government Parks (Preservation) (Amendment) Act, 2024.

(2) It shall come into force at once.

2. Amendment of section 5.- In the Karnataka Government Parks (Preservation) Act, 1975 (Karnataka Act 23 of 1975) in section 5, after clause (f), the following shall be inserted, namely:-

(೧)

"(g) two acres of land in survey no.3 at Nandi Hills for the purpose of Upper Terminal Point (UTP) under Nandi Hills Ropeway Project on Public Private Partnership model for a period of thirty years. The boundary details as below,-

North - Vehicle Parking Area
 South - Hill slope adjacent to Arkavathi river birth place
 East - Second fort wall
 West - First fort wall"

By Order and in the name of
 the Governor of Karnataka,
G. Sridhar
 Secretary to Government
 Department of Parliamentary Affairs
 and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 47 ಶಾಸನ 2024, ಬೆಂಗಳೂರು, ದಿನಾಂಕ: 16.08.2024

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Government Parks (Preservation) (Amendment) Act, 2024 (Karnataka Act No 39 of 2024) ನ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 39

(2024 ರ ಆಗಸ್ಟ್ ತಿಂಗಳ 16ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಸರ್ಕಾರಿ ಉದ್ಯಾನವನಗಳ(ಸಂರಕ್ಷಣೆ) (ತಿದ್ದುಪಡಿ) ಅಧಿನಿಯಮ, 2024

(2024 ರ ಆಗಸ್ಟ್ ತಿಂಗಳ 15ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ಅಧಿನಿಯಮ, 1975ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸರ್ಕಾರಿ ಉದ್ಯಾನವನಗಳ(ಸಂರಕ್ಷಣೆ) ಅಧಿನಿಯಮ, 1975ನ್ನು (1975ರ ಕರ್ನಾಟಕ ಅಧಿನಿಯಮ 23) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 5ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸರ್ಕಾರಿ ಉದ್ಯಾನವನಗಳ(ಸಂರಕ್ಷಣೆ) ಅಧಿನಿಯಮ, 1975ರ (1975ರ ಕರ್ನಾಟಕ ಅಧಿನಿಯಮ 23) 5ನೇ ಪ್ರಕರಣದ, (ಎಫ್) ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“(ಜಿ) ಮೂವತ್ತು ವರ್ಷಗಳ ಅವಧಿಗಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ನಂದಿ ಬೆಟ್ಟಗಳಲ್ಲಿನ ರೋಪ್‌ವೇ ಯೋಜನೆಯಡಿಯಲ್ಲಿ ಮೇಲು ಮಾರ್ಗಾಂತಸ್ಥ ಸ್ಥಳ (ಯುಟಿಪಿ) ಉದ್ದೇಶಕ್ಕಾಗಿ ನಂದಿ ಬೆಟ್ಟದಲ್ಲಿನ ಸರ್ವೆ ನಂ.3ರಲ್ಲಿನ ಎರಡು ಎಕರೆ ಭೂಮಿ.” ಅದರ ಚಕ್ಕುಬಂದಿ ಈ ಕೆಳಗಿನಂತಿದೆ,-

ಉತ್ತರ - ವಾಹನ ನಿಲುಗಡೆ ಪ್ರದೇಶ

ದಕ್ಷಿಣ - ಅರ್ಕಾವತಿ ನದಿಯ ಉಗಮ ಸ್ಥಳದ ಪಕ್ಕದಲ್ಲಿರುವ ಬೆಟ್ಟದ ಇಳಿಜಾರು

ಪೂರ್ವ - ಎರಡನೇ ಕೋಟೆ ಗೋಡೆ

ಪಶ್ಚಿಮ - ಮೊದಲನೇ ಕೋಟೆ ಗೋಡೆ.”

The above translation of the Karnataka Government Parks (Preservation) (Amendment) Act, 2024 (Karnataka Act 39 of 2024) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್‌ಚಂದ್ ಗೆಹ್ಲೋಟ್
ಕರ್ನಾಟಕದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಜಿ. ಶ್ರೀಧರ್)

ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.